

ಅರಸನ ಆಯ್ಕೆ

ಒಂದು ಊರಿನಲ್ಲಿ ಒಬ್ಬ ಅರಸನಿದ್ದನು. ಅವನು ತುಂಬ ಚತುರ, ಪ್ರಾಮಾಣಿಕ ಹಾಗೂ ಧೈರ್ಯಶಾಲಿಯಾಗಿದ್ದನು. ಅವನ ಆಡಳಿತ ಕಾಲದಲ್ಲಿ ಪ್ರಜೆಗಳೆಲ್ಲರೂ ಕ್ಷೇಮದಿಂದಿದ್ದರು. ಹಾಗಾಗಿ ಆಸ್ಥಾನಿಕರು ಮತ್ತು ಪ್ರಜೆಗಳೆಲ್ಲರೂ ಅವನನ್ನು ತುಂಬಾ ಪ್ರೀತಿಸುತ್ತಿದ್ದರು ಹಾಗೂ ಗೌರವಿಸುತ್ತಿದ್ದರು. ಒಮ್ಮೆ ರಾಜನಿಗೆ ಒಂದು ಆಲೋಚನೆ ಉಂಟಾಯಿತು. ಇದುವರೆಗೂ ನನ್ನ ಪ್ರಜೆಗಳು ನನ್ನ ಆಡಳಿತದಿಂದ ಸುಖವಾಗಿದ್ದಾರೆ. ಈಗ ನನಗೆ ವೃದ್ಧಾಪ್ಯ ಸಮೀಪಿಸುತ್ತಿದೆ. ನನ್ನ ನಂತರದಲ್ಲಿ ಈ ಸಿಂಹಾಸನವನ್ನು ಏರುವವನು ಪ್ರಾಮಾಣಿಕವಾದ ಆಡಳಿತ ನಡೆಸಿ, ಪ್ರಜೆಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅದಕ್ಕಾಗಿ ಕೇವಲ ತನ್ನವರಿಗಲ್ಲದೆ ತನ್ನ ಪ್ರಾಂತ್ಯದ ಎಲ್ಲಾ ಯುವಕರಿಗೂ ಒಂದು ಅವಕಾಶ ಕೊಡಬೇಕೆಂದು, ಅದಕ್ಕಾಗಿ ಒಂದು ಸಣ್ಣ ಪರೀಕ್ಷೆ ಮಾಡಬೇಕೆಂದು ಯೋಚಿಸಿ ಈ ವಿಚಾರವನ್ನು ತನ್ನ ಆಪ್ತಸಲಹೆಗಾರನಿಗೆ ತಿಳಿಸಿದನು.

ಮಂತ್ರಿಯು ಅವನ ಯೋಚನೆಯನ್ನು ಪೋಷಿಸಿ ಒಂದು ನಿಗದಿತ ದಿನದಲ್ಲಿ ಪ್ರಾಂತ್ಯದ ಎಲ್ಲಾ ತರುಣರಿಗೂ ರಾಜನ ಆಸ್ಥಾನಕ್ಕೆ ಬರಲು ಡಂಗೂರ ಸಾರಿಸಿದನು. ಎಲ್ಲಾ ತರುಣರಿಗೂ ತಮಗೆ ಆಸ್ಥಾನದಿಂದ ಬಂದ ಕರೆಗೆ ಆಶ್ಚರ್ಯ ಹಾಗೂ ಕುತೂಹಲ ಉಂಟಾಯಿತು. ಅಂದು ಎಲ್ಲರೂ ಶಿಷ್ಟಿನಿಂದ ರಾಜನ ಮುಂದೆ ಹಾಜರಿದ್ದರು. ರಾಜ ಎಲ್ಲರ ಕೈಯಲ್ಲೂ ಒಂದೊಂದು ಬೀಜವನ್ನಿಟ್ಟು ಈ ಬೀಜವನ್ನು ಚೆನ್ನಾಗಿ ಪೋಷಿಸಿ ಆರು ತಿಂಗಳ ನಂತರ ತಂದು ತೋರಿಸುವಂತೆ ಹೇಳಿದನು. ತರುಣರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಕುಂಡದಲ್ಲಿ ಫಲವತ್ತಾದ ಮಣ್ಣು ಮತ್ತು ಗೊಬ್ಬರ ಹಾಕಿ ಪೋಷಿಸತೊಡಗಿದರು. ಅದು ಸುಂದರವಾದ ಹೂವಿನ ಗಿಡವಾಗಿ ಬೆಳೆಯಿತು. ಒಂದೊಂದು ಕುಂಡದಲ್ಲಿಯೂ ಬೆಳೆದ ಹೂಗಳು ಅತ್ಯಾಕರ್ಷಕವಾಗಿದ್ದವು.. ಎಲ್ಲರಿಗೂ ತಮ್ಮ ಪರಿಶ್ರಮದ ಮೇಲೆ ಅಪಾರ ನಂಬಿಕೆ ಇತ್ತು.

ಆರು ತಿಂಗಳ ನಂತರ ರಾಜನ ಆಜ್ಞೆಯ ಮೇರೆಗೆ ಎಲ್ಲರೂ ತಾವು ಬೆಳೆದ ಹೂ ಕುಂಡಗಳನ್ನು ಅತಿ ಹೆಮ್ಮೆಯಿಂದ ರಾಜನ ಆಸ್ಥಾನಕ್ಕೆ ತಂದಿರಿಸಿದರು. ಕ್ರಮಬದ್ಧವಾಗಿ ಜೋಡಿಸಿದ ಆ ಕುಂಡಗಳು ಆಸ್ಥಾನವನ್ನು ಒಂದು ಸುಂದರ ಉದ್ಯಾನವನ್ನಾಗಿ ಮಾಡಿತ್ತು. ಆಸ್ಥಾನದಲ್ಲಿರುವವರಿಗೆ ತಾವು ಸ್ವರ್ಗದಲ್ಲಿರುವಂತೆ ಭಾಸವಾಯಿತು. ರಾಜನು ತುಂಬ ಸಂತೋಷಗೊಂಡು ಒಬ್ಬೊಬ್ಬರನ್ನೇ ಕರೆದು ಅವರು ಬೆಳೆಸಿದ ರೀತಿಯನ್ನು ಸಮಾಧಾನದಿಂದ ಕೇಳಿ, ಪರಿಶ್ರಮವನ್ನು ಶ್ಲಾಘಿಸಿ ಬೆನ್ನು ತಟ್ಟಿ ಹುರಿದುಂಬಿಸಿದನು. ಆದರೂ ಅವರಾರಿಗೂ ರಾಜನ ಉದ್ದೇಶ ಅರ್ಥವಾಗಲಿಲ್ಲ.

ಕೊನೆಯಲ್ಲೊಬ್ಬ ಮಣ್ಣು ತುಂಬಿದ ಕುಂಡವನ್ನು ತನ್ನ ಮುಂದೆ ಇಟ್ಟುಕೊಂಡು ನಾಚಿಕೆಯಿಂದ ತಲೆತಗ್ಗಿಸಿ ನಿಂತಿದ್ದನು. ಅವನೊಬ್ಬ ಬಡಹುಡುಗ.



ಹೆಸರು ಲಾವ್. ರಾಜನು ಅವನನ್ನು ತನ್ನ ಬಳಿಗೆ ಕರೆದಾಗ ಬಡಪಾಯಿ ಲಾವ್ ಹೆದರಿಕೊಂಡು ರಾಜನ ಮುಂದೆ ಬಂದು ತಲೆಬಾಗಿ ನಿಂತನು. ಉಳಿದವರು ಗಿಡವಿಲ್ಲದ ಕುಂಡವನ್ನು ನೋಡಿ ಅಪಹಾಸ್ಯ ಮಾಡಿ ನಕ್ಕರು. ರಾಜನು ಆತನನ್ನು ಕರೆದು ಕುಂಡದ ಈ ಸ್ಥಿತಿಗೆ ಕಾರಣ ಕೇಳಿದಾಗ, ಆ ತರುಣ ಹೇಳಿದ, 'ಕ್ಷಮಿಸಿ ಮಹಾರಾಜ ನಾನು ಎಲ್ಲರಂತೆ ಫಲವತ್ತಾದ ಮಣ್ಣು ಮತ್ತು ಗೊಬ್ಬರವನ್ನು ಹಾಕಿ ಕಾಲ ಕಾಲಕ್ಕೆ ನೀರನ್ನು ಹಾಕಿದ್ದೇನೆ. ಆದರೂ ತಾವು ಕೊಟ್ಟ ಬೀಜ ಮೊಳಕೆಯೊಡೆಯಲಿಲ್ಲ. ಹಾಗಾಗಿ ಬರಿದಾದ ಕುಂಡವನ್ನು ತಂದಿದ್ದೇನೆ. ಇದಕ್ಕಾಗಿ ನೀವು ವಿಧಿಸುವ ಶಿಕ್ಷೆಗೆ ನಾನು ಸಿದ್ಧನಿದ್ದೇನೆ' ಎಂದು ವಿನಮ್ರನಾಗಿ ಕೈಕಟ್ಟಿ ನಿಂತ. ತಕ್ಷಣ ರಾಜ ಸಿಂಹಾಸನದಿಂದ ಎದ್ದು ಬಂದು ಆನಂದದಿಂದ ಲಾವ್‌ನನ್ನು ಬಾಚಿ ಆಲಂಗಿಸಿಕೊಂಡನು. ಅಲ್ಲಿದ್ದವರಿಗೆ ರಾಜನ ವರ್ತನೆಯಿಂದ ಆಶ್ಚರ್ಯವಾಯಿತು.

ನಂತರ ರಾಜ ಸಭೆಯನ್ನು ಉದ್ದೇಶಿಸಿ ಹೇಳಿದ, 'ಸಭೀಕರೆ, ನನ್ನ ನಂತರ ರಾಜ್ಯದ ಆಡಳಿತವನ್ನು ನೋಡಿಕೊಳ್ಳಲು ಒಬ್ಬ ಸಮರ್ಥ ಯುವಕ ಬೇಕೆಂದು ಒಂದು ಪರೀಕ್ಷೆ ಮಾಡಿದೆ. ಅದರಲ್ಲಿ ಲಾವ್ ಉತ್ತೀರ್ಣನಾಗಿದ್ದಾನೆ. ನಾನು ಕೊಟ್ಟ ಬೀಜಗಳು ಬೆಂದ ಕಾಳುಗಳು. ಬೆಂದ ಕಾಳುಗಳು ಎಂದಿಗೂ ಬೆಳೆಯುವುದಿಲ್ಲ. ಎಲ್ಲರೂ ಕಾಳನ್ನು ಬದಲಿಸಿ ಸುಂದರವಾದ ಹೂಗಿಡಗಳನ್ನು ಬೆಳೆಸಿ ನನ್ನ ಮೆಚ್ಚುಗೆ ಗಳಿಸಲು ಯತ್ನಿಸಿದರು. ಆದರೆ ಲಾವ್ ತನ್ನ ಪ್ರಾಮಾಣಿಕತೆ ಹಾಗೂ ಧೈರ್ಯದಿಂದ ನಿಜ ಸಂಗತಿಯನ್ನು ತಿಳಿಸಿದ್ದಾನೆ. ಉತ್ತಮ ರಾಜನಾಗುವ ಎಲ್ಲಾ ಅರ್ಹತೆ ಇವನಲ್ಲಿರುವ ಕಾರಣ ಇಂದಿನಿಂದ ಇವನೇ ಈ ರಾಜ್ಯದ ಉತ್ತರಾಧಿಕಾರಿಯಾಗುತ್ತಾನೆ' ಎಂದು ಘೋಷಿಸಿದ. ಮಂತ್ರಿಗಳು ಹರ್ಷದಿಂದ ರಾಜನಿಗೆ ಜೈಕಾರ ಹಾಕಿದರು. ತರುಣರ ತಂಡ ನಾಚಿಕೆಯಿಂದ ತಲೆತಗ್ಗಿಸಿತು.

-ಸುಮಾ ಕಳಸಾಪುರ, ಶಿವಮೊಗ್ಗ



ಮಳೆಬಿಡ್ವ ಜವ್ವ ನಲಿದು

ಭರ ಭರ ಭರ ಭರ
ಬೀಸಿತು ಗಾಳಿಯು
ಸರ ಸರ ಸರ ಸರ
ಸುಳಿಯಿತು ಸುಳಿಯು

ಗುಡು ಗುಡು ಗುಡು ಗುಡು
ಗುಡುಗಿತು ಮೋಡ
ಬಡ್ಡ್- ಬಡ್ಡ್ ಬಡ್ಡ್ - ಬಡ್ಡ್
ಸಿಡಿಯಿತು ಸಿಡಿಲು

ರಪ ರಪ ರಪ ರಪ
ಬಿದ್ದಿತು ಮಳೆಯು

ತಪ ತಪ ತಪ ತಪ
ತೋಯಿತು ಭೂಮಿಯು

ಜುಳು ಜುಳು ಜುಳು ಜುಳು
ಹರಿಯಿತು ಹಳ್ಳ
ಬಡ ಬಡ ಬಡ ಬಡ
ಹರಿಯಿತು ಹೊಳೆಯು

ಬಣ್ಣ - ಬಣ್ಣ - ಬಣ್ಣದ
ಕಮಾನು ಕಟ್ಟಿತು
ಬಣ್ಣಗಳೇಳನು ತೋರಿ
ಮಕ್ಕಳ ಮನ ರಂಜಿಸಿತು.

ಬೀಜ ಬಿತ್ತಿದರು ಭೂಮಿಗೆ
ಸಸಿಯು ಬಂದಿತು ಹೊರಗೆ
ತೋರಿತು ತನ್ನಯ ಕಲೆ
ದಿನಗಳ ಕಳೆಯಲು ಬೆಳೆ

ಹಕ್ಕಿ - ಪಕ್ಷಿ ಹಾರಿ ನಲಿದವು
ಜಗಕೆ ನಲಿವಿನ ಸಂತಸ ತಂದವು
ಮಳೆಯು ಬೀಳಲು ಜಗದಿ ನಗುವು
ನಗುತ ಬದುಕು ಜಗದ ಮುದವು
- ಚಂದ್ರಕಾಂತ ಕರದಲ್ಲಿ,
ಶಹಾಪುರ